



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೧೬, ಆಗಸ್ಟ್, ೨೦೨೪(ಶ್ರಾವಣ, ೨೫ ಶಕವರ್ಷ, ೧೯೪೬) BENGALURU, FRIDAY, 16, AUGUST, 2024(SHRAVANA, 25, SHAKAVARSHA, 1946)	ನಂ. ೩೯೨ No. 392
------------------------	---	--------------------

DEPARTMENT OF PARLIAMENTARY AFFAIRS AND LEGISLATION SECRETARIAT **NOTIFICATION**

NO: DPAL 49 SHASANA 2024, BENGALURU, DATED: 16.08.2024

The Karnataka Land Revenue (Second Amendment) Bill, 2024 ಇದಕ್ಕೆ 2024ರ ಆಗಸ್ಟ್ ತಿಂಗಳ 15 ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 38 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 38 OF 2024

(First Published in the Karnataka Gazette Extra-ordinary on the 16th day of August, 2024)

THE KARNATAKA LAND REVENUE (SECOND AMENDMENT) ACT, 2024 (Received the assent of the Governor on the 15th day of August, 2024)

An Act further to amend the Karnataka Land Revenue Act, 1964,

Whereas it is expedient further to amend the Karnataka Land Revenue Act, 1964, (Karnataka Act 12 of 1964), for the purposes hereinafter appearing;

Be it enacted by the Karnataka State Legislature in the Seventy fifth year of the Republic of India, as follows:-

1. Short title and commencement.- (1) This Act may be called the Karnataka Land Revenue (Second Amendment) Act, 2024.

(2) It shall come into force at once.

2. Amendment of section 7.- In the Karnataka Land Revenue Act, 1964, (hereinafter referred to as the Principal Act), for section 7, the following shall be substituted, namely:-

“7. Appointment, duties and functions of Additional Chief Secretary/ Principal Secretary/Secretary.- (1) The State Government shall, by notification, appoint Additional Chief Secretary/ Principal Secretary/Secretary.

(೧)

(2) The Additional Chief Secretary/ Principal Secretary / Secretary shall be the Chief Revenue Officer in the State and shall exercise powers of superintendence and control for the entire state over all Officers subordinate to him.

(3) The Additional Chief Secretary/ Principal Secretary / Secretary shall exercise the powers and discharge the duties conferred and imposed on him by or under this Act or any other law for the time being in force. He shall also exercise such powers and discharge such duties as the State Government may confer or impose in his behalf for the purpose of carrying out the provisions of this Act or any other law for the time being in force or under the Karnataka Government (Transaction of Business) Rules, 1977.”

3. Insertion of new sections 7-A and 7-B.- In the Principal Act, after section 7 so substituted, the following shall be inserted, namely:-

“7A. Appointment, duties and functions of Revenue Commissioner.- (1) The State Government shall, by notification, appoint a Revenue Commissioner, who shall be subordinate to the Additional Chief Secretary/ Principal Secretary/ Secretary.

(2) Subject to the control of the State Government, Revenue Commissioner shall exercise powers of superintendence and control for the entire state over all Officers subordinate to him.

(3) The Revenue Commissioner shall exercise the powers and discharge the duties conferred and imposed on him by or under this Act or any other law for the time being in force. He shall also exercise such powers and discharge such duties as the State Government may confer or impose in this behalf for the purpose of carrying out the provisions of this Act or any other law for the time being in force.

7B. Appointment, duties and functions of Regional Commissioner.- (1) The State Government shall, by notification, appoint for each region, a Regional Commissioner who shall be subordinate to the Additional Chief Secretary/Principal Secretary/Secretary

(2) Subject to the control of the State Government, the Regional Commissioner shall be the Chief Revenue Officer in the region and shall exercise powers of superintendence and control within the region over all Officers subordinate to him.

(3) The Regional Commissioner shall exercise the powers and discharge the duties conferred and imposed on him by or under this Act or any other law for the time being in force. He shall also exercise such powers and discharge such duties as the State Government may confer or impose in this behalf for the purpose of carrying out the provisions of this Act or any other law for the time being in force.”

4. Amendment of section 8.- In section 8 of the Principal Act, in sub-section (1) for the words “ who shall be subordinate to the Regional Commissioner” the

words “who shall be subordinate to the Revenue Commissioner. and the Regional Commissioner” shall be substituted.

5. Amendment of section 9.- In section 9 of the Principal Act, for sub-section (3), the following shall be substituted, namely:-

“(3) The Special Deputy Commissioner appointed under sub-section (1) shall be subordinate to the Revenue Commissioner. And the regional commissioner He shall also be subordinate to the Regional Commissioner of the region, except in such matters as the State Government may, by general or special order, specify in this behalf”.

6. Amendment of section 10.- In section 10 of the Principal Act, in sub-section (1), after the words “subordinate to”, the words “the Revenue Commissioner,” shall be inserted.

7. Amendment of section 13.- In section 13 of the Principal Act, after the words “orders as may be passed by”, the words “the Revenue Commissioner or,” shall be inserted.

8. Amendment of section 14.- In section 14 of the Principal Act, for sub-section (1), the following shall be substituted, namely:-

“(1) If the Revenue Commissioner is disabled from performing his duties, or is on leave or for any reason vacates his office or dies, the Regional Commissioner stationed at the headquarters of the Revenue Commissioner, shall unless other provision is made by the Government, succeed temporarily to his office and shall be deemed to be the Revenue Commissioner of the State under this Act, until the Revenue Commissioner resumes charge, or until the Government appoints a successor to the former Revenue Commissioner, and such successor takes charge of his appointment.

(1-A). If the Regional Commissioner is disabled from performing his duties, or is on leave or for any reason vacates his office or dies, the Deputy Commissioner stationed at the headquarters of the Regional Commissioner, shall unless other provision is made by the Government, succeed temporarily to his office and shall be deemed to be the Regional Commissioner of the Region under this Act, until the Regional Commissioner resumes charge of his region or until the Government appoints a successor to the former Regional Commissioner, and such successor takes charge of his appointment.”

9. Amendment of section 15.- In section 15 of the Principal Act, in sub-section (1) after the words “general orders of”, the words “the Revenue Commissioner or” shall be inserted.

10. Amendment of section 16.- In section 16 of the Principal Act, in sub-section (1) after the words “the State Government”, the words “the Revenue Commissioner”, shall be inserted.

11. Amendment of section 69.- In section 69 of the Principal Act, after the words “the State Government”, the words “the Revenue Commissioner”, shall be inserted.

By Order and in the name of
the Governor of Karnataka,
G. SRIDHAR
Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯಾ 49 ಶಾಸನ 2024, ಬೆಂಗಳೂರು, ದಿನಾಂಕ: 16.08.2024.

The Kannada Language Comprehensive Development Act, 2022 (Karnataka Act No. 13 of 2023)ರ ಪ್ರಕರಣ 6 ರಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka Land Revenue (Second Amendment) Act, 2024 (Karnataka Act No. 38 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 38

(2024 ರ ಆಗಸ್ಟ್ ತಿಂಗಳ 16 ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಅಧಿನಿಯಮ, 2024

(2024 ರ ಆಗಸ್ಟ್ ತಿಂಗಳ 15 ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 7ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 12)ರ (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 7ನೇ ಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"7. ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.- (1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳನ್ನು ನೇಮಿಸತಕ್ಕದ್ದು.

(2) ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯು ರಾಜ್ಯದಲ್ಲಿ ಮುಖ್ಯ ಕಂದಾಯ ಅಧಿಕಾರಿಯಾಗಿರತಕ್ಕದ್ದು ಮತ್ತು ಆತನಿಗೆ ಅಧೀನದಲ್ಲಿರುವ ಇಡೀ ರಾಜ್ಯದಲ್ಲಿನ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು.

(3) ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರಡಿಯಲ್ಲಿ ಆತನಿಗೆ ಪ್ರದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಅಥವಾ ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು, 1977ರ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪ್ರದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು."

3. 7ಎ ಮತ್ತು 7ಬಿ ಹೊಸ ಪ್ರಕರಣಗಳ ಸೇರ್ಪಡೆ.- ಮೂಲ ಅಧಿನಿಯಮದಲ್ಲಿ ಹಾಗೆ ಸೇರಿಸಲಾದ 7ನೇ ಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"7ಎ. ಕಂದಾಯ ಕಮೀಷನರ್ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.- (1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಕಂದಾಯ ಕಮೀಷನರ್‌ನನ್ನು ನೇಮಿಸತಕ್ಕದ್ದು, ಆತನು ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗೆ ಅಧೀನನಾಗಿರತಕ್ಕದ್ದು.

(2) ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟು, ಕಂದಾಯ ಕಮೀಷನರ್‌ನು ಆತನಿಗೆ ಅಧೀನದಲ್ಲಿರುವ ಇಡೀ ರಾಜ್ಯದಲ್ಲಿನ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು.

(3) ಕಂದಾಯ ಕಮೀಷನರ್‌ನು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಡಿ ಆತನಿಗೆ ಪ್ರದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಉಪಬಂಧಗಳನ್ನು

ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪ್ರದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

7ಬಿ. ರೀಜನಲ್ ಕಮೀಷನರ್‌ನ ನೇಮಕಾತಿ, ಕರ್ತವ್ಯಗಳು ಮತ್ತು ಪ್ರಕಾರ್ಯಗಳು.-

(1) ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ, ಪ್ರತಿ ವಿಭಾಗಕ್ಕೂ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗೆ ಅಧೀನನಾದ ರೀಜನಲ್ ಕಮೀಷನರ್‌ ನನ್ನು ನೇಮಿಸತಕ್ಕದ್ದು.

(2) ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಟ್ಟು, ಪ್ರಾದೇಶಿಕ ಕಮೀಷನರ್‌ನು ಕಂದಾಯ ವಿಭಾಗದ ಮುಖ್ಯ ಕಂದಾಯ ಅಧಿಕಾರಿಯಾಗಿರತಕ್ಕದ್ದು ಮತ್ತು ವಿಭಾಗದೊಳಗಿನ ತನಗೆ ಅಧೀನರಾದ ಎಲ್ಲಾ ಅಧಿಕಾರಿಗಳ ಮೇಲೆ ಮೇಲ್ವಿಚಾರಣೆ ಮತ್ತು ನಿಯಂತ್ರಣದ ಅಧಿಕಾರವನ್ನು ಚಲಾಯಿಸತಕ್ಕದ್ದು.

(3) ಪ್ರಾದೇಶಿಕ ಕಮೀಷನರ್‌ನು ಈ ಅಧಿನಿಯಮ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನಡಿ ಆತನಿಗೆ ಪ್ರದತ್ತವಾದ ಮತ್ತು ನೀಡಲಾದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಉಪಬಂಧಗಳನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ತನ್ನ ಪರವಾಗಿ ಪ್ರದತ್ತಗೊಳಿಸಬಹುದಾದ ಅಥವಾ ನೀಡಬಹುದಾದಂಥ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು."

4. 8ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 8ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ "ಅವನು ರೀಜನಲ್ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು" ಎಂಬ ಪದಗಳ ಬದಲಿಗೆ "ಅವನು ಕಂದಾಯ ಕಮೀಷನರ್‌ಗೆ ಮತ್ತು ವಿಭಾಗದ ರೀಜನಲ್ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

5. 9ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 9ನೇ ಪ್ರಕರಣದ (3)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(3) ಉಪ-ಪ್ರಕರಣ (1)ರಡಿಯಲ್ಲಿ ನೇಮಕಗೊಂಡ ವಿಶೇಷ ಡೆಪ್ಯೂಟಿ ಕಮೀಷನರ್‌ನು ಕಂದಾಯ ಕಮೀಷನರ್‌ಗೆ ಅಧೀನನಾಗಿರತಕ್ಕದ್ದು. ರಾಜ್ಯ ಸರ್ಕಾರವು ಸಾಮಾನ್ಯ ಅಥವಾ ವಿಶೇಷ ಆದೇಶದ ಮೂಲಕ ಈ ಪರವಾಗಿ ನಿರ್ದಿಷ್ಟಪಡಿಸಬಹುದಾದಂಥ ವಿಷಯಗಳನ್ನು ಹೊರತುಪಡಿಸಿ, ಆತನು ವಿಭಾಗದ ರೀಜನಲ್ ಕಮೀಷನರ್‌ಗೂ ಸಹ ಅಧೀನನಾಗಿರತಕ್ಕದ್ದು."

6. 10ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 10ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ "ಅಧೀನರಾಗಿರತಕ್ಕದ್ದು" ಎಂಬ ಪದಗಳಿಗೆ ಮೊದಲು "ಕಂದಾಯ ಕಮೀಷನರ್‌ ಗೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

7. 13ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 13ನೇ ಪ್ರಕರಣದಲ್ಲಿ "ಪ್ರಾದೇಶಿಕ ಆಯುಕ್ತರು" ಎಂಬ ಪದಗಳ ಮೊದಲು "ಕಂದಾಯ ಕಮೀಷನರ್ ಅಥವಾ" ಎಂಬ ಪದಗಳನ್ನು ಸೇರಿಸತಕ್ಕದ್ದು.

8. 14ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 14ನೇ ಪ್ರಕರಣದ (1)ನೇ ಉಪಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(1) ಕಂದಾಯ ಕಮೀಷನರ್ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಅಶಕ್ತನಾಗಿದ್ದರೆ ಅಥವಾ ರಜೆಯಲ್ಲಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿ ಆತನ ಹುದ್ದೆಯನ್ನು ತೆರವುಗೊಳಿಸಿದರೆ ಅಥವಾ ಮರಣಹೊಂದಿದರೆ, ಕಂದಾಯ ಕಮೀಷನರ್‌ನ ಪ್ರಧಾನ ಕಛೇರಿಯಲ್ಲಿ ಇರುವ ಪ್ರಾದೇಶಿಕ ಕಮೀಷನರ್‌ನು, ಸರ್ಕಾರವು ಇತರ ಉಪಬಂಧಗಳನ್ನು ಮಾಡದ ಹೊರತು, ಆತನ ಹುದ್ದೆಗೆ ತಾತ್ಕಾಲಿಕವಾಗಿ ಉತ್ತರಾಧಿಕಾರಿಯಾಗತಕ್ಕದ್ದು ಮತ್ತು ಕಂದಾಯ ಕಮೀಷನರ್ ಅಧಿಕಾರವನ್ನು ಪುನರ್ವಹಿಸಿಕೊಳ್ಳುವವರೆಗೆ ಅಥವಾ ಸರ್ಕಾರವು ಹಿಂದಿನ ಕಂದಾಯ ಕಮೀಷನರ್‌ನ ಉತ್ತರಾಧಿಕಾರಿಯನ್ನು ನೇಮಿಸುವವರೆಗೆ ಮತ್ತು ಅಂಥ ಉತ್ತರಾಧಿಕಾರಿಯು ಆತನ ನೇಮಕಾತಿಯ ಪ್ರಭಾರೆಯನ್ನು ವಹಿಸಿಕೊಳ್ಳುವವರೆಗೆ ಈ ಅಧಿನಿಯಮದಡಿಯಲ್ಲಿ ರಾಜ್ಯದ ಕಂದಾಯ ಕಮೀಷನರ್ ಎಂದು ಭಾವಿಸತಕ್ಕದ್ದು.

(1-ಎ) ರೀಜನಲ್ ಕಮೀಷನರ್ ತನ್ನ ಕರ್ತವ್ಯಗಳನ್ನು ನಿರ್ವಹಿಸಲು ಅಶಕ್ತನಾಗಿದ್ದರೆ ಅಥವಾ ರಜೆಯಲ್ಲಿದ್ದರೆ ಅಥವಾ ಯಾವುದೇ ಕಾರಣಕ್ಕಾಗಿ ಆತನ ಹುದ್ದೆಯನ್ನು ತೆರವುಗೊಳಿಸಿದರೆ ಅಥವಾ ಮರಣಹೊಂದಿದರೆ, ರೀಜನಲ್ ಕಮೀಷನರ್‌ನ ಪ್ರಧಾನ ಕಛೇರಿಯಲ್ಲಿ ಇರುವ ಡೆಪ್ಯೂಟಿ ಕಮೀಷನರ್‌ನು, ಸರ್ಕಾರವು ಇತರ ಉಪಬಂಧಗಳನ್ನು ಮಾಡದ ಹೊರತು, ಆತನ ಹುದ್ದೆಗೆ ತಾತ್ಕಾಲಿಕವಾಗಿ ಉತ್ತರಾಧಿಕಾರಿಯಾಗತಕ್ಕದ್ದು ಮತ್ತು ರೀಜನಲ್ ಕಮೀಷನರ್ ಅಧಿಕಾರವನ್ನು ಪುನರ್ವಹಿಸಿಕೊಳ್ಳುವವರೆಗೆ ಅಥವಾ ಸರ್ಕಾರವು ಹಿಂದಿನ ರೀಜನಲ್ ಕಮೀಷನರ್‌ನ ಉತ್ತರಾಧಿಕಾರಿಯನ್ನು ನೇಮಿಸುವವರೆಗೆ ಮತ್ತು ಅಂಥ ಉತ್ತರಾಧಿಕಾರಿಯು ಆತನ ನೇಮಕಾತಿಯ ಪ್ರಭಾರೆಯನ್ನು ವಹಿಸಿಕೊಳ್ಳುವವರೆಗೆ ಈ ಅಧಿನಿಯಮದಡಿಯಲ್ಲಿ ರಾಜ್ಯದ ರೀಜನಲ್ ಕಮೀಷನರ್ ಎಂದು ಭಾವಿಸತಕ್ಕದ್ದು."

9. 15ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 15ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ "ರೀಜನಲ್ ಕಮೀಷನರನ" ಎಂಬ ಪದಗಳ ತರುವಾಯ "ಅಥವಾ ಕಂದಾಯ ಕಮೀಷನರನ" ಎಂಬ ಪದಗಳನ್ನು ಸೇರಿಸತಕ್ಕದ್ದು.

10. 16ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 16ನೇ ಪ್ರಕರಣದ (1)ನೇ ಉಪಪ್ರಕರಣದಲ್ಲಿ "ರಾಜ್ಯ ಸರ್ಕಾರದ" ಎಂಬ ಪದಗಳ ತರುವಾಯ "ಕಂದಾಯ ಕಮೀಷನರನ" ಎಂಬ ಪದಗಳನ್ನು ಸೇರಿಸತಕ್ಕದ್ದು.

11. 69ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 69ನೇ ಪ್ರಕರಣದಲ್ಲಿ "ರಾಜ್ಯ ಸರ್ಕಾರವು" ಎಂಬ ಪದಗಳ ತರುವಾಯ "ಕಂದಾಯ ಕಮೀಷನರ್" ಎಂಬ ಪದಗಳನ್ನು ಸೇರಿಸತಕ್ಕದ್ದು.

The above translation of the Karnataka Land Revenue (Second Amendment) Act, 2024 (Karnataka Act No. 38 of 2024) shall be an authoritative text in Kannada language under section 6 of the Kannada Language Comprehensive Development Act, 2022 (Karnataka Act No. 13 of 2023).

ಧಾವರ್ಚಂದ್ ಗೆಹ್ಲೋಟ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ,

ಸಂಸದೀಯ ವ್ಯವಹಾರಗಳು ಮತ್ತು

ಶಾಸನ ರಚನೆ ಇಲಾಖೆ.